



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part -III	ಬೆಂಗಳೂರು, ಸೋಮವಾರ, ೦೭, ಡಿಸೆಂಬರ್, ೨೦೨೦ ( ಮಾರ್ಗಶಿರ, ೧೬, ಶಕವರ್ಷ, ೧೯೪೨) BENGALURU, MONDAY, 07, DECEMBER, 2020 ( MARGASHIRA, 16, SHAKAVARSHA, 1942)	ನಂ. ೬೫೬ No. 656
----------------------	--	--------------------

## ರಾಜ್ಯ ಚುನಾವಣಾ ಆಯೋಗ, ಕರ್ನಾಟಕ

ಕರ್ನಾಟಕ ಸಹಕಾರ ಮಾರಾಟ ಮಹಾ ಮಂಡಳಿ ಕಟ್ಟಡದ (ಹಿಂಭಾಗ) 1ನೇ ಮಹಡಿ,  
ನಂ. 8, ಕನ್ನಿಂಗ್ ಹ್ಯಾಂ ರಸ್ತೆ, ಬೆಂಗಳೂರು-560052.

### ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ನಡವಳಿ

ವಿಷಯ: ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ-2020 ಚಿಕ್ಕಮಗಳೂರು ಜಿಲ್ಲೆಯ  
ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಮೊದಲನೇ ಹಂತದಲ್ಲಿಯೇ ನಡೆಸುವ  
ಬಗ್ಗೆ.

- ಓದಲಾಗಿದೆ: (1) ರಾಜ್ಯ ಚುನಾವಣಾ ಆಯೋಗದ ಆದೇಶ ಸಂಖ್ಯೆ: ರಾಚುಆ : 134 : ಇಜಿಪಿ  
: 2020 ದಿನಾಂಕ: 30.11.2020.
- (2) ಜಿಲ್ಲಾಧಿಕಾರಿಗಳು, ಚಿಕ್ಕಮಗಳೂರು ಜಿಲ್ಲೆ ಇವರ ಪತ್ರ ಸಂಖ್ಯೆ: ಇಎಲ್‌ಎನ್  
(ಗ್ರ.ಪಂ.ಸಾ.ಚು.) 2020 ದಿನಾಂಕ: 02.12.2020
- (3) ಡೈರೆಕ್ಟರ್ ಜನರಲ್ ಮತ್ತು ಇನ್‌ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್, ಕರ್ನಾಟಕ  
ರಾಜ್ಯ ಇವರ ಪತ್ರ ಸಂಖ್ಯೆ:ಕಾಮತ್ತುಸು:ಮಿಶ್ರ:52/2020-21 ದಿ.04.12.2020.

### ಪ್ರಸ್ತಾವನೆ:

ರಾಜ್ಯ ಚುನಾವಣಾ ಆಯೋಗವು ಮೇಲೆ ಓದಲಾದ ಕ್ರಮ ಸಂಖ್ಯೆ (1) ರಲ್ಲಿ ರಾಜ್ಯದ 5762 ಗ್ರಾಮ  
ಪಂಚಾಯಿತಿಗಳಿಗೆ ಚುನಾವಣೆಯನ್ನು ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿ ಆದೇಶಿಸಿದೆ. ಸದರಿ  
ವೇಳಾಪಟ್ಟಿಯಂತೆ ಮತದಾನವು ದಿನಾಂಕ: 22.12.2020 ಮತ್ತು 27.12.2020 ರಂದು ಎರಡು ಹಂತಗಳಲ್ಲಿ  
ನಡೆಯಲಿದೆ.

ಜಿಲ್ಲಾಧಿಕಾರಿಗಳು, ಚಿಕ್ಕಮಗಳೂರು ಜಿಲ್ಲೆ ಇವರು ದಿ.19.11.2020 ರಂದು ಸಲ್ಲಿಸಿರುವ ವರದಿಯ ಮೇರೆ  
ಜಿಲ್ಲೆಯಲ್ಲಿ ತಾಲ್ಲೂಕುಗಳನ್ನು ಎರಡು ಹಂತದಲ್ಲಿ ವಿಂಗಡಿಸಿ ಚುನಾವಣೆ ನಡೆಸಲು ಆದೇಶಿಸಲಾಗಿತ್ತು.  
ಜಿಲ್ಲಾಧಿಕಾರಿಗಳು, ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ದಿನಾಂಕ: 02.12.2020ರ ಪತ್ರದಲ್ಲಿ ದಿನಾಂಕ:  
27.12.2020 ರಿಂದ 29.12.2020ರವರೆಗೆ ದತ್ತಜಯಂತಿ ಕಾರ್ಯಕ್ರಮವನ್ನು ಆಚರಣೆ ಮಾಡುತ್ತಿರುವುದರಿಂದ,

ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಸೂಕ್ತ ಪ್ರದೇಶವಾಗಿರುವುದರಿಂದ, ಕಾನೂನು ಮತ್ತು ಸುವ್ಯವಸ್ಥೆ ಪಾಲನೆಗೆ ಪೊಲೀಸ್ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳ ಸೇವೆಯು ಅವಶ್ಯವಾಗಿರುವುದಾಗಿಯೂ, ಚುನಾವಣೆಯನ್ನು ಎರಡು ಹಂತದಲ್ಲಿ ಮಾಡಿದಲ್ಲಿ ಬಂದೂಬಸ್ತ್ ಮಾಡಲು ಕಷ್ಟಸಾಧ್ಯವಾಗುತ್ತದೆ ಎಂದೂ ಬೇರೆ ಜಿಲ್ಲೆಗಳಲ್ಲಿಯೂ ಇದೇ ಸಂದರ್ಭದಲ್ಲಿ ಚುನಾವಣೆ ನಡೆಯುತ್ತಿರುವುದರಿಂದ, ಬೇರೆ ಜಿಲ್ಲೆಯಿಂದ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲವೆಂದೂ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ಹಂತದಲ್ಲಿ ಚುನಾವಣೆಯನ್ನು ನಡೆಸುವುದಾದಲ್ಲಿ ಪೊಲೀಸ್ ಹಾಗೂ ಜಿಲ್ಲಾಡಳಿತದಲ್ಲಿ ಸೂಕ್ತ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ವ್ಯವಸ್ಥೆಯನ್ನು ಮಾಡಿಕೊಂಡು ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಬಹುದಾಗಿರುತ್ತದೆ ಎಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ 2ನೇ ಹಂತದಲ್ಲಿ ನಡೆಸುವ ಚುನಾವಣೆಯನ್ನು ದಿನಾಂಕ: 22.12.2020 ರಂದು ನಿಗದಿಗೊಳಿಸಿ ಮೊದಲನೇ ಹಂತದಲ್ಲಿ ಎಲ್ಲಾ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಚುನಾವಣೆ ನಡೆಸಲು ಆಯೋಗದ ಆದೇಶ ಕೋರಿರುತ್ತಾರೆ.

ಜಿಲ್ಲಾಧಿಕಾರಿಗಳ ಕೋರಿಕೆಯನ್ನು ಪರಿಗಣಿಸಿದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಬಗ್ಗೆ ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್, ಕರ್ನಾಟಕ ರಾಜ್ಯ ಇವರ ಅಭಿಪ್ರಾಯ ಪಡೆಯಲಾಗಿದ್ದು, ಇವರ ಕ್ರಮ ಸಂಖ್ಯೆ: (3)ರಲ್ಲಿ ಓದಲಾದ ಪತ್ರದಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಸ್ತುತ ಲಭ್ಯವಿರುವ ಮತ್ತು ಹೊರ ಜಿಲ್ಲೆಗಳಿಂದ ಹಾಗೂ ವಿವಿಧ ಘಟಕಗಳಿಂದ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳನ್ನು ಬಳಸಿಕೊಂಡು ಒಂದೇ ಹಂತದಲ್ಲಿ ದಿನಾಂಕ:22.12.2020 ಚುನಾವಣೆ ನಡೆಸಬಹುದೆಂದು ಅಭಿಪ್ರಾಯ ನೀಡಿರುತ್ತಾರೆ. ಮೇಲ್ಕಂಡ ಕಾರಣಗಳಿಗಾಗಿ ರಾಜ್ಯ ಚುನಾವಣಾ ಆಯೋಗವು ಈ ಕೆಳಕಂಡಂತೆ ಆದೇಶಿಸಿದೆ.

**ಆದೇಶ ಸಂಖ್ಯೆ: ರಾಚುಆ:134:ಇಜಿಪಿ:2020, ಬೆಂಗಳೂರು ದಿನಾಂಕ: 05.12.2020**

ಪ್ರಸ್ತಾವನೆಯಲ್ಲಿ ವಿವರಿಸಿದ ಕಾರಣಗಳಂತೆ ಭಾರತ ಸಂವಿಧಾನ ಅನುಚ್ಛೇದ 243 K ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308 ರಲ್ಲಿ ದತ್ತವಾಗಿರುವ ಅಧಿಕಾರದ ಮೇರೆಗೆ, ಆಯೋಗದ ಕ್ರ.ಸಂ.(1)ರ ಆದೇಶವನ್ನು ಭಾಗಶಃ ಮಾರ್ಪಡಿಸಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲನೇ ಹಂತದ ಚುನಾವಣಾ ವೇಳಾಪಟ್ಟಿಯಂತೆ, ಎಲ್ಲಾ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಚುನಾವಣೆ ನಡೆಸಲು ಆದೇಶಿಸಿದೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು, ಶಾಂತಿ ಹಾಗೂ ನಿರ್ಭೀತಿಯಿಂದ ಚುನಾವಣೆ ನಡೆಯುವಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರಿಗೆ ಸೂಕ್ತ ತಿಳುವಳಿಕೆ ನೀಡುವಂತೆ ಆದೇಶಿಸಿದೆ.

ಆದೇಶಾನುಸಾರ,

(ಎಂ.ಪಿ. ರಂಜಿತಾ)

ಅಧೀನ ಕಾರ್ಯದರ್ಶಿ,

ರಾಜ್ಯ ಚುನಾವಣಾ ಆಯೋಗ, ಕರ್ನಾಟಕ.